



ಪಟ್ಟಣ ಸಹಕಾರ ಬ್ಯಾಂಕುಗಳ

ಮಾರ್ಕಾ ಪ್ರತಿಕ್ರೇ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 32 | ನವೆಂಬರ್ 17, 2021 | ಬುಧವಾರ | ಪುಟಗಳು : 8 | ಬೆಲೆ : 2/-

ಆರ್ಥಿಕತೆಗೆ ಬಲವಾದ ಬ್ಯಾಂಕಿಂಗ್ ವ್ಯವಸ್ಥೆ ಅತ್ಯಗತ್ಯ : ಪ್ರಧಾನಿ ಮೋದಿ

ನವದೆಹಲಿ : ಆರ್ಥಿಕತೆಗೆ ಬಲವಾದ ಬ್ಯಾಂಕಿಂಗ್ ವ್ಯವಸ್ಥೆ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೇಂದ್ರ - ರಾಜ್ಯ ಸರ್ಕಾರಗಳ ಬಾಂಡ್‌ಗಳಲ್ಲಿ ಸಣ್ಣ ಹೂಡಿಕೆದಾರರಿಗೆ ನೇರವಾಗಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸುವ ರಿಟೇಲ್ ಡೈರೆಕ್ಟ್ ಮತ್ತು ಗ್ರಾಹಕರ ದೂರುಗಳನ್ನು ಪರಿಹರಿಸುವ ಏಕೀಕೃತ ಒಂಬುಡ್ಸ್‌ಮನ್ ಯೋಜನೆಗೆ ಆನ್‌ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಿಟೇಲ್ ಡೈರೆಕ್ಟ್ ಯೋಜನೆಯಿಂದ ದೇಶದ ಸಣ್ಣ ಹೂಡಿಕೆದಾರರಿಗೆ ಸರ್ಕಾರಿ ಬಾಂಡ್ ಮೇಲೆ ಹೂಡಿಕೆ ಮಾಡಲು ಸುರಕ್ಷಿತ ಮಾಧ್ಯಮ ದೊರೆತಂತಾಗಿದೆ. ಆರ್‌ಬಿಐಯ ಏಕೀಕೃತ ಒಂಬುಡ್ಸ್‌ಮನ್ ಯೋಜನೆಯು ಬ್ಯಾಂಕಿಂಗ್ ಕ್ಷೇತ್ರಕ್ಕೆ ಒಂದು ರೂಪ ಕೊಡಲಿದೆ ಎಂದು ಮೋದಿ ಹೇಳಿದರು.

ಸರ್ಕಾರಿ ಸಾಲಪತ್ರಗಳಲ್ಲಿ ನೇರ ಹೂಡಿಕೆಗೆ ಅವಕಾಶ

ಸಣ್ಣ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಸಾಲಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಸೌಲಭ್ಯಕ್ಕೆ ಇದೇ ಮೊದಲ ಬಾರಿಗೆ ಅವಕಾಶ ಲಭ್ಯವಾಗಿದೆ. ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿ ದರ ಕಡಿಮೆ ಇರುವ ಈ ಸಂದರ್ಭದಲ್ಲಿ, ಸಾಲ ಪತ್ರಗಳಲ್ಲಿನ ಹೂಡಿಕೆಗಳು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿತವಾಗಿವೆ. ಅಲ್ಲದೆ, ಷೇರು ಮಾರುಕಟ್ಟೆಯಲ್ಲಿ ಇರುವಂತಹ ವಿರಳತೆಗಳು ಸಾಲಪತ್ರಗಳಲ್ಲಿನ ಹೂಡಿಕೆಗಳಲ್ಲಿ ಇರುವುದಿಲ್ಲ.

ಇಲ್ಲಿ ಸರ್ಕಾರಿ ಸಾಲಪತ್ರಗಳನ್ನು ಖರೀದಿಸುವುದು ಹಾಗೂ ಮಾರಾಟ ಮಾಡುವ ಪ್ರಕ್ರಿಯೆಯು ಷೇರುಗಳನ್ನು ಷೇರುಪೇಟೆಯಿಂದ ಖರೀದಿಸುವ, ಮಾರಾಟ ಮಾಡುವ ಪ್ರಕ್ರಿಯೆಯನ್ನು ಹೋಲುತ್ತದೆ. ಹೂಡಿಕೆಗಳಿಗೆ ಹೆಚ್ಚಿನ ಭದ್ರತೆಯನ್ನು ಬಯಸುವ ಹಾಗೂ ಬಹಳ ದೀರ್ಘ ಅವಧಿಗೆ ನಿಶ್ಚಿತ ಆದಾಯವನ್ನು ಬಯಸುವ ಪಿಂಚಣಿದಾರರು ಈ ಸೌಲಭ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಬಹುದು ಎಂಬ ನಿರೀಕ್ಷೆ ಇದೆ.

ಇದುವರೆಗೆ ಸರ್ಕಾರಿ ಸಾಲಪತ್ರಗಳಲ್ಲಿನ ಹೂಡಿಕೆಯಲ್ಲಿ ಮ್ಯೂಚುವಲ್ ಫಂಡ್ ಕಂಪನಿಗಳು, ಬ್ಯಾಂಕ್‌ಗಳು ಮತ್ತು ವಿಮಾ ಕಂಪನಿಗಳು ಹೆಚ್ಚಿನ ಪ್ರಾಬಲ್ಯ ಹೊಂದಿದ್ದವು. 'ಈ ಕ್ರಮವು ಹಣಕಾಸಿನ ಒಳಗೊಳ್ಳುವಿಕೆಯನ್ನು ಉತ್ತೇಜಿಸಬಹುದು. ಅಸಂಘಟಿತ ವಲಯದಿಂದಲೂ ಬಂಡವಾಳ ಮಾರುಕಟ್ಟೆಗೆ



ಹೆಚ್ಚಿನ ಹಣ ಹರಿದುಬರುವಂತೆ ಮಾಡಬಹುದು' ಎಂದು ರೈಟ್ ರಿಸರ್ಚ್ ಸಂಸ್ಥೆಯ ಸಹ ಸಂಸ್ಥಾಪಕ ಸೋನಮ್ ಶ್ರೀವತ್ಸ ಹೇಳಿದ್ದಾರೆ. ಇಷ್ಟೇ ಅಲ್ಲದೆ, ಸಣ್ಣ ಹೂಡಿಕೆದಾರರ ಹಣವನ್ನು ಇದು ಬ್ಯಾಂಕುಗಳಿಂದ ನೇರವಾಗಿ ಆರ್‌ಬಿಐ ಕಡೆ ಒಯ್ಯುವ ಸಾಧ್ಯತೆಯೂ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯ ಮೂಲಕ ಸಣ್ಣ ಹೂಡಿಕೆದಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸುವ ಟ್ರೆಸರಿ ಬಾಂಡ್, ಟ್ರೆಸರಿ ಬಿಲ್ ಹಾಗೂ ಸಾಲಪತ್ರಗಳಲ್ಲಿ ನೇರವಾಗಿ ಹೂಡಿಕೆ ಮಾಡಬಹುದು. ಸಣ್ಣ ಹೂಡಿಕೆದಾರರು ಆರ್‌ಬಿಐ ಮೂಲಕ ತಮ್ಮ ಸರ್ಕಾರಿ ಸಾಲಪತ್ರ ಖಾತೆಯನ್ನು ಆನ್‌ಲೈನ್ ಮೂಲಕ ತೆರೆದು, ಉಚಿತವಾಗಿ ಖಾತೆಯ ನಿರ್ವಹಣೆ ಮಾಡಬಹುದಾಗಿದೆ.

ಏಕೀಕೃತ ಬ್ಯಾಂಕಿಂಗ್ ಒಂಬುಡ್ಸ್‌ಮನ್

ಏಕೀಕೃತ ಒಂಬುಡ್ಸ್‌ಮನ್ ಯೋಜನೆಯು ಗ್ರಾಹಕರ ದೂರುಗಳನ್ನು ಪರಿಹರಿಸುವ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಉದ್ದೇಶ ಹೊಂದಿದೆ. ಗ್ರಾಹಕರು ತಮ್ಮ ದೂರುಗಳನ್ನು ಹೇಳಿಕೊಳ್ಳಲು ಹತ್ತಾರು ಕಡೆ ತಿರುಗಬೇಕಿಲ್ಲ. ದೂರುಗಳನ್ನು ಹೇಳಿಕೊಳ್ಳಲು ಹಾಗೂ ಪರಿಹಾರ ಪಡೆಯಲು ಇರುವ ಮಾರ್ಗಗಳ ಬಗ್ಗೆ ಬಹುಭಾಷಾ ಸಹಾಯವಾಣಿಯು ಮಾಹಿತಿ ನೀಡಲಿದೆ.

ದಿನಾಂಕ : 30.11.2021ರಂದು ಮಹಾಮಂಡಳದ 56ನೇ ವಾರ್ಷಿಕ ಮಹಾಸಭೆ

ಬೆಂಗಳೂರು : ಮಹಾಮಂಡಳದ 2020-21ನೇ ಸಾಲಿನ 56ನೇ ವಾರ್ಷಿಕ ಮಹಾಸಭೆಯನ್ನು 30ನೇ ನವೆಂಬರ್ 2021ರ ಮಂಗಳವಾರ ಮಧ್ಯಾಹ್ನ 12.00 ಗಂಟೆಗೆ ಮಹಾಮಂಡಳದ ಡಿ. ಕೆ.ಎಚ್. ಪಾಟೀಲ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಗೆ ಮಹಾಮಂಡಳದ ಅರ್ಹ ಸದಸ್ಯ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಬೇಕಾಗಿ ವಿನಂತಿ. ಒಂದು ಸದಸ್ಯ ಬ್ಯಾಂಕಿನಿಂದ ಒಬ್ಬ ಪ್ರತಿನಿಧಿಗೆ ಮಹಾಸಭೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ



ದಾಖಲೆ ಪ್ರಮಾಣದ ರಫ್ತು ವಹಿವಾಟು
: ಕೋವಿಡ್ ಪೂರ್ವ ಮಟ್ಟಕ್ಕೆ
ಮರಳಿದ ಆರ್ಥಿಕತೆ!

2



ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ :
ಉಪಾಧ್ಯಕ್ಷರ ಅವಿರೋಧ ಆಯ್ಕೆ

4



ನಿಮ್ಮ ಪ್ರಶ್ನೆ -
ನಮ್ಮ ಉತ್ತರ

7

ಅತೀಯ ಸಹಕಾರಿಗಳೇ...



“ಯಾರೇ ಪ್ರಧಾನಿ ಹುದ್ದೆಗೇರಿದರೂ, ನೆಹರೂ ಎಂಬ ಮಹಾ ಪುರುಷನ ನೆರಳನ್ನಲ್ಲಿ ಕೆಲಸ ಮಾಡಬೇಕಾಗುತ್ತದೆ”

ಇದು ಸಹಕಾರ ಸಪ್ತಾಹದ ವಾರ. ಈ ಬಾರಿ ಚುನಾವಣಾ ನೀತಿ ಸಂಹಿತೆಯ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ನವೆಂಬರ್ 14 ನಮ್ಮ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನ. ಈ ವರ್ಷ ಜವಾಹರಲಾಲ್ ನೆಹರೂ ಅವರ 132ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.

ನೆಹರೂ ಎನ್ನುವ ಹೆಸರೇ ನಮಗೆಲ್ಲಾ ಬಹಳ ಅಭಿಮಾನ ಪೂರಕವಾದದ್ದು. ಹಿಂದಿ ಭಾಷೆಯಲ್ಲಿ ಕಾಲುಕೆರೆ ‘ನೆಹರ್’ ಎನ್ನುತ್ತಾರೆ. ನೆಹರೂ ಪೂರ್ವಿಕರ ಮನೆ ಕಾಲುಕೆರೆ ಪಕ್ಕದಲ್ಲಿ ಇದ್ದ ಕಾರಣ; ಜನರ ಬಾಯಲ್ಲಿ ‘ನೆಹರ್’ ಪಕ್ಕದ ಮನೆಯವರು ‘ನೆಹರೂ’ ಎಂದಾಯಿತು ಎನ್ನುವುದು ನೆಹರು ಮನೆತನದ ಚರಿತ್ರೆ ಹೇಳುತ್ತದೆ. ಇದೇ ಮನೆತನದ ಜವಹರ್ ಲಾಲ್ ನೆಹರೂ ಅವರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ. ಸ್ವತಂತ್ರ ಭಾರತದ ಮೊದಲನೆಯ ಪ್ರಧಾನಮಂತ್ರಿಯಾಗಿ ದೇಶದ ಪ್ರಗತಿ ಸಾಧಿಸುವ ಪೂರ್ಣ ಹೊಣೆ ಹೊತ್ತು ಹದಿನೇಳು ವರ್ಷಕಾಲ ಅವರು ದೇಶದ ಉನ್ನತಿಗಾಗಿಯಷ್ಟೇ ಅಲ್ಲ, ಇಡೀ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಶ್ರಮಿಸಿದ್ದು ನಾವೆಲ್ಲ ಹೆಮ್ಮೆಯಿಂದ ಸ್ಮರಿಸಬೇಕಲ್ಲವೇ.

ನೆಹರೂ ಅವರನ್ನು ಭಾರತದ ಅಭಿವೃದ್ಧಿಯ, ಪ್ರಗತಿಯ ಅಧುನಿಕ ಶಿಲ್ಪಿ ಎಂದೇ ಚರಿತ್ರಕಾರರು ಬಣ್ಣಿಸಿದ್ದಾರೆ. ನೆಹರೂ ಅವರು ತಮ್ಮ ಕನಸಾದ ಬೃಹತ್ ಕೈಗಾರಿಕೆಗಳ, ಜಲಾಶಯಗಳ, ಉದ್ಯಮಗಳ, ವೈಜ್ಞಾನಿಕ ಸಂಸ್ಥೆಗಳ ಮೂಲಕ ಸದೃಢ ನಗರ, ಗ್ರಾಮೀಣ ನವ ಭಾರತ ನಿರ್ಮಾಣ ಮಾಡುವುದರೊಂದಿಗೆ, ಗಾಂಧಿಜೀ ಅವರ ಕನಸಾದ ಗುಡಿ ಕೈಗಾರಿಕೆಗಳ ಬೆಳವಣಿಗೆಗೂ ಶ್ರಮಿಸಿದರು.

ಕೃಷಿಯೇ ಪ್ರಧಾನವಾದ ನಮ್ಮ ದೇಶದಲ್ಲಿ ಸಹಕಾರ ಚಳವಳಿಯ ಮೂಲಕ ಗ್ರಾಮೀಣ ಬದುಕಿನ ಸಾಮಾಜಿಕ, ಆರ್ಥಿಕ ಬೆಳವಣಿಗೆ ಸಾಧ್ಯವೆಂದು ಸಮಾಜವಾದಿ ತತ್ವದಲ್ಲಿ ನಂಬಿಕೆ ಇದ್ದ ನೆಹರೂರವರು ನಂಬಿದ್ದರು. ಈ ಹಿನ್ನೆಲೆಯಲ್ಲಿಯೇ ನಮ್ಮ ರಾಷ್ಟ್ರೀಯ ಸಹಕಾರ ಸಪ್ತಾಹವನ್ನು ನೆಹರೂ ರವರ ಜನ್ಮದಿನದಂದೇ ಆಚರಿಸಿಕೊಂಡು ಬರಲಾಗುತ್ತದೆ ಹಾಗೂ ಅದೇ ದಿನವನ್ನು ಅವರಿಗೆ ಪ್ರಿಯರಾದ ಮಕ್ಕಳ ದಿನಚರಣೆಯನ್ನೂ ಸಂಭ್ರಮದಿಂದ ಆಚರಿಸುತ್ತೇವೆ. ಹೀಗೆ ನೆಹರೂ ಅವರು ಎಲ್ಲರಿಗೂ ಪ್ರಿಯರಾಗಿದ್ದಾರೆ.

“ಪಂಡಿತ್ ನೆಹರು ಅವರು ಒಂದು ದೊಡ್ಡ ಮನೆತನದಿಂದ ಬಂದ ಪ್ರಕಾಂಡ ಪಂಡಿತರು, ನಾನು ಸಾಧಾರಣ ವ್ಯಕ್ತಿ. ಯಾರೇ ಪ್ರಧಾನಿ ಹುದ್ದೆಗೇರಿದರೂ, ನೆಹರು ಎಂಬ ಮಹಾ ಪುರುಷನ ನೆರಳಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಅವರು ಮಹಾನ್ ವ್ಯಕ್ತಿ, ಅವರ ದೊಡ್ಡತನವನ್ನು ಒಪ್ಪಿಕೊಂಡರೆ ಮುಂದುವರಿದು ನಾವು ಒಳ್ಳೆಯ ಕೆಲಸವನ್ನು ಮಾಡಬಹುದು”. ಇದು ನಮ್ಮ ಮಣ್ಣಿನ ಮಗ ಮಾಜಿ ಪ್ರಧಾನಿ ದೇವೇಗೌಡ ಅವರ ಕುರಿತಾದ ಫರೋಸ್ ಇನ್ ಎ ಫೀಲ್ಡ್ ಪುಸ್ತಕದಲ್ಲಿ ಅವರೇ ವ್ಯಕ್ತಪಡಿಸಿರುವ ಮಾತುಗಳನ್ನು ನೆನೆಯುತ್ತಾ ನಿಮಗೆಲ್ಲಾ ಸಹಕಾರ ಸಪ್ತಾಹದ ಶುಭಾಶಯಗಳನ್ನು ಕೋರುತ್ತೇನೆ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

ದಾಖಲೆ ಪ್ರಮಾಣದ ರಫ್ತು ವಹಿವಾಟು : ಕೋವಿಡ್ ಪೂರ್ವ ಮಟ್ಟಕ್ಕೆ ಮರಳಿದ ಅರ್ಥಿಕತೆ!

ಹೊಸದಿಲ್ಲಿ: ದೇಶದ ಆರ್ಥಿಕ ವಹಿವಾಟು ಕೋವಿಡ್ ಪೂರ್ವ ಮಟ್ಟಕ್ಕೆ ಮರಳುತ್ತಿದೆ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು, ರಫ್ತು ವಹಿವಾಟು ಸಹ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿ 40ನೇ ಭಾರತೀಯ ಅಂತಾರಾಷ್ಟ್ರೀಯ ವ್ಯಾಪಾರ ಮೇಳವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, “ದೇಶವು 2022ರ ಮಾರ್ಚ್ ಅಂತ್ಯದಲ್ಲಿ 400 ಶತಕೋಟಿ ಡಾಲರ್ ಸರಕು ರಫ್ತು ದಾಖಲಿಸುವ ನಿರೀಕ್ಷೆ ಇದೆ. ಹಾಗೆಯೇ ಸೇವಾ ವಲಯದ ರಫ್ತು ವಹಿವಾಟು ಸಹ 150 ಶತಕೋಟಿ ಡಾಲರ್ ತಲುಪುವ ಸಾಧ್ಯತೆ ಇದೆ. ಇದು ಹಿಂದೆಂದಿಗಿಂತಲೂ ಅತ್ಯಧಿಕ ಪ್ರಮಾಣದ ವಹಿವಾಟು ಎಂದು ದಾಖಲಾಗಲಿದೆ,” ಎಂದರು.



ವ್ಯಾಪಾರ ಕೊರತೆ 1.7 ಲಕ್ಷ ಕೋಟಿ ರೂ.ಗೆ ಏರಿಕೆ, 14 ವರ್ಷಗಳಲ್ಲೇ ಗರಿಷ್ಠ: ಭಾರಿ ಹೆಚ್ಚಳ ಕಂಡ ಆಮದು “ನೇರ ವಿದೇಶಿ ಹೂಡಿಕೆಯಲ್ಲಿಯೂ ಸತತ ಏರಿಕೆ ದಾಖಲಾಗುತ್ತಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ 27 ಶತಕೋಟಿ ಡಾಲರ್ ಎಫ್‌ಡಿಐ ಹರಿದುಬಂದಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.62ರಷ್ಟು ಹೆಚ್ಚಳವಾಗಿದೆ. ವಿದೇಶಿ ನೇರ ಹೂಡಿಕೆಯು ದೇಶದಲ್ಲಿ ಸತತ ಏಳು ವರ್ಷಗಳಿಂದಲೂ ಏರುಗತಿಯಲ್ಲಿದೆ,” ಎಂದು ತಿಳಿಸಿದರು.

ಸಹಕಾರ ಸಂಘಗಳ ಆಧುನೀಕರಣ ರಾಜ್ಯಗಳ ಜೊತೆ ಕೇಂದ್ರ ಚರ್ಚೆ

ನವದೆಹಲಿ : ದೇಶದ 97 ಸಾವಿರ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು (ಪಿಎಸಿ) ಆಧುನೀಕರಣಗೊಳಿಸುವ, ಕಂಪ್ಯೂಟರೀಕರಿಸುವ ಪ್ರಸ್ತಾವದ ಕುರಿತು ಚರ್ಚಿಸಲಾಯಿತು. 26 ರಾಜ್ಯಗಳ ಪ್ರತಿನಿಧಿಗಳು ಹಾಗೂ ಏಳು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರದ ಪ್ರಸ್ತಾವವನ್ನು ಹಲವು ರಾಜ್ಯಗಳು ಸ್ವಾಗತಿಸಿವೆ ಎಂದು ಕೇಂದ್ರ ಸಹಕಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರಂಭದಲ್ಲಿ 63 ಸಾವಿರ ಸಹಕಾರ ಸಂಘಗಳಲ್ಲಿ ಕೇಂದ್ರದ ಯೋಜನೆಯನ್ನು ಜಾರಿಗೆ ತರುವ ಉದ್ದೇಶವಿದ್ದು, ಇದಕ್ಕೆ ಅಗತ್ಯವಿರುವ ಬಜೆಟ್ ಎಷ್ಟು ಎಂಬುದನ್ನು ಅರಿಯಲು ಸಭೆಯನ್ನು ಕರೆಯಲಾಗಿತ್ತು. 2022ರಿಂದ ಈ ಯೋಜನೆಯು ಅನುಷ್ಠಾನಕ್ಕೆ ತರುವ ಉದ್ದೇಶವಿದೆ. ಕಂಪ್ಯೂಟರೀಕರಣದ ಅಗತ್ಯದ ಬಗ್ಗೆ ಸಂಘಗಳ ಸದಸ್ಯರಿಗೆ ಹಾಗೂ ಆಡಳಿತ ಮಂಡಳಿಗಳ ಹಿರಿಯ ಸದಸ್ಯರಿಗೆ ಅರಿವು ಮೂಡಿಸಬೇಕು ಎಂದು ತೆಲಂಗಾಣ ರಾಜ್ಯಗಳು ತಮ್ಮಲ್ಲಿನ ಸಹಕಾರ ಸಂಘಗಳನ್ನು ಪೂರ್ವಿಯಾಗಿ ಕಂಪ್ಯೂಟರೀಕರಿಸಿವೆ. ಕೆಲವು ರಾಜ್ಯಗಳಲ್ಲಿ ಇದು ತುಸು ಮಟ್ಟಿಗೆ ಆಗಿದೆ. ಕೇರಳವು ತನ್ನಲ್ಲಿನ ಸಹಕಾರ ಸಂಘಗಳ ಕಂಪ್ಯೂಟರೀಕರಣಕ್ಕೆ ಟೆಂಡರ್ ಆಹ್ವಾನಿಸಿದೆ. ಕೇಂದ್ರವು ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಕಂಪ್ಯೂಟರೀಕರಿಸುವ ಪ್ರಸ್ತಾವವನ್ನು 2017ರಲ್ಲಿ ಸಿದ್ಧಪಡಿಸಿತ್ತು. ಇದಕ್ಕೆ ರೂ.1,950 ಕೋಟಿ ಬೇಕಾಗಬಹುದು ಎಂದು ಅಂದಾಜಿಸಿತ್ತು. ಆದರೆ, ಈ ಪ್ರಸ್ತಾವಕ್ಕೆ ಕೇಂದ್ರ ಸಂಪುಟದ ಸಮ್ಮತಿ ಸಿಕ್ಕಿರಲಿಲ್ಲ.

ಸರಕಾರಿ ಬಾಂಡ್‌ಗಳಲ್ಲಿ ಜನರ ಹೂಡಿಕೆಗೆ ಅವಕಾಶ ಕಲ್ಪಿಸಿದ ಆರ್‌ಬಿಐ

ರಿಟೇಲ್ ಹೂಡಿಕೆದಾರರಿಗೆ ಸರಕಾರಿ ಬಾಂಡ್‌ಗಳನ್ನು ಆನ್‌ಲೈನ್ ಮೂಲಕ ಖರೀದಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಆರ್‌ಬಿಐ ರಿಟೇಲ್ ಡೈರೆಕ್ಟ್ ಸ್ಟೀಮ್ ಯೋಜನೆಗೆ ಚಾಲನೆ ಸಿಕ್ಕಿದೆ. ಬಾಂಡ್ ಖರೀದಿಸುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

ಏನಿದು ಆರ್‌ಬಿಐ ರಿಟೇಲ್ ಡೈರೆಕ್ಟ್ ಸ್ಟೀಮ್?

ಆರ್‌ಬಿಐ ರಿಟೇಲ್ ಡೈರೆಕ್ಟ್ ಸ್ಟೀಮ್ ರಿಟೇಲ್ ಹೂಡಿಕೆದಾರರಿಗೆ ಆನ್‌ಲೈನ್ ಮೂಲಕ ಸರಕಾರಿ ಬಾಂಡ್‌ಗಳನ್ನು (ಗವರ್ನಮೆಂಟ್ ಸೆಕ್ಯೂರಿಟೀಸ್, ಜಿ-ಸೆಕ್) ಖರೀದಿಸಲು ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆರ್‌ಬಿಐನಲ್ಲಿ ಗಿಲ್ಡ್ ಸೆಕ್ಯೂರಿಟೀಸ್ ಖಾತೆ ತೆರೆಯುವ ಮೂಲಕ ಇದನ್ನು ನಿರ್ವಹಿಸಬಹುದು. ಈ ಖಾತೆಯನ್ನು ರಿಟೇಲ್ ಡೈರೆಕ್ಟ್ ಗಿಲ್ಡ್ (ಆರ್‌ಡಿಜಿ) ಅಕೌಂಟ್ ಎನ್ನುತ್ತಾರೆ. ಬಾಂಡ್‌ಗಳನ್ನು <https://www.rbiretaildirect.org.in/> ವೆಬ್ ಸೈಟ್ ಮೂಲಕ ಕೊಳ್ಳಬಹುದು.

ಖಾತೆಯನ್ನು ಯಾರು ತೆರೆಯಬಹುದು?

ಸಣ್ಣ ಉಳಿತಾಯಗಾರರು, ರಿಟೇಲ್ ಹೂಡಿಕೆದಾರರು ಆರ್‌ಡಿಜಿ ಖಾತೆ ತೆರೆಯಬಹುದು. ಇದಕ್ಕೆ ಕೆಳಕಂಡ ಅರ್ಹತೆ ಬೇಕು.

- * ಭಾರತದಲ್ಲಿ ಬ್ಯಾಂಕ್ ಉಳಿತಾಯ ಖಾತೆ ಬೇಕು.
- * ಪ್ಯಾನ್ ಕಾರ್ಡ್ ಅಗತ್ಯ.
- * ಕೆವೈಸಿ ಸಲುವಾಗಿ ಆಧಾರ್ ಅಥವಾ ಮತದಾರರ ಗುರುತಿನ ಚೀಟಿ.
- * ಇ-ಮೇಲ್ ಐಡಿ
- * ಮೊಬೈಲ್ ಸಂಖ್ಯೆ



ಒಬ್ಬರು ಅಥವಾ ಜಂಟಿಯಾಗಿಯೂ ಆರ್‌ಡಿಜಿ ಖಾತೆ ತೆರೆಯಬಹುದು.

ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಣಿ ಹೇಗೆ?

ಹೂಡಿಕೆದಾರರು ಆನ್‌ಲೈನ್ ಪೋರ್ಟಲ್ ತೆರೆದು ವಿವರಗಳನ್ನು ಸಲ್ಲಿಸಬೇಕು. ಒಟಿಪಿಯನ್ನು ಮೊಬೈಲ್ ಮೂಲಕ ಪಡೆದು ದೃಢೀಕರಿಸಬೇಕು. ರಿಟೇಲ್ ಡೈರೆಕ್ಟ್ ಗಿಲ್ಡ್ ಅಕೌಂಟ್ ಅನ್ನು ನಂತರ ತೆರೆಯಬಹುದು. ಖಾತೆ ತೆರೆದ ನಂತರ ಪ್ರಾಥಮಿಕ ಮಾರುಕಟ್ಟೆಯಲ್ಲಿ ಸರಕಾರಿ ಬಾಂಡ್‌ಗಳನ್ನು ಖರೀದಿಸಬಹುದು. ಸೆಕೆಂಡರಿ ಮಾರುಕಟ್ಟೆಯಲ್ಲಿ ಮಾರಾಟವನ್ನೂ ಮಾಡಬಹುದು. ಈ ಖಾತೆ ತೆರೆಯಲು ಯಾವುದೇ ಶುಲ್ಕ ಇಲ್ಲ. ಸರಕಾರಿ ಬಾಂಡ್ ಹೂಡಿಕೆಗೆ ಸುರಕ್ಷಿತ. ಈಕ್ಷಿತಿ ಅಥವಾ ಇತರ ಅಸೆಟ್‌ಗಳಿಗೆ ಹೋಲಿಸಿದರೆ ಬಹುಶಃ ಇದರಲ್ಲಿ ಆದಾಯ ಕಡಿಮೆಯಾಗಿರಬಹುದು. ಆದರೆ ಸುರಕ್ಷಿತ. ಆದಾಯದ ಮೂಲವಾಗಿ ಪರಿಗಣಿಸಬಹುದು ಎನ್ನುತ್ತಾರೆ ತಜ್ಞರು.



ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್.ಆರ್. ಉಮಾಶಂಕರ್ ಅಧಿಕಾರ ಸ್ವೀಕಾರ

ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ಶ್ರೀ ಎಸ್.ಆರ್. ಉಮಾಶಂಕರ್ ಅವರು ಸಹಕಾರ ಇಲಾಖೆಯ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ : ಉಪಾಧ್ಯಕ್ಷರ ಅವಿರೋಧ ಆಯ್ಕೆ



ಹುನಗುಂದ : ವಿಜಯ ಮಹಾಂತೇಶ ಸಹಕಾರಿ ಬ್ಯಾಂಕಿನ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ : 04.10.2021ರಂದು ಜರುಗಿದ ಉಪಾಧ್ಯಕ್ಷರ ಚುನಾವಣೆಯಲ್ಲಿ ಶ್ರೀ ಬಸವರಾಜ ಬಾಪಗೌಡ ನಾಡಗೌಡ ಅವರು ಬ್ಯಾಂಕಿನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಅವಿರೋಧವಾಗಿ ಆಯ್ಕೆಯಾದ ಉಪಾಧ್ಯಕ್ಷರನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಶಶಿಕಾಂತಗೌಡ ಎಚ್. ಪಾಟೀಲ ಹಾಗೂ ನಿರ್ದೇಶಕರಾದ ಶ್ರೀ ರವಿ ಎಮ್. ಹುಚನೂರ, ಶ್ರೀಮತಿ ಅನ್ನಪೂರ್ಣ ಎಸ್. ಹೊಸೂರ, ಶ್ರೀ ಮಂಜುನಾಥ ಎನ್. ಆಲೂರ, ಶ್ರೀ ನೀಲಪ್ಪ ಎಫ್. ತಪೇಲಿ, ಶ್ರೀ ಮಲ್ಲಪ್ಪ ಎಮ್. ವೀರಾಪೂರ, ಶ್ರೀ ಮಹಾಂತೇಶ ಎಮ್. ಅವಾರಿ, ಶ್ರೀ ರಾಜಕುಮಾರ ಬಿ. ಬಾದವಾಡಗಿ, ಶ್ರೀ ಸಂಗಣ್ಣ ಸಿ. ಕಡಪಟ್ಟಿ, ಶ್ರೀ ಬಸವರಾಜ ಎನ್. ಗದ್ದಿ, ಶ್ರೀ ಬಸನಗೌಡ ಪಿ. ಪಾಟೀಲ, ಶ್ರೀ ಶಿವಾನಂದ ವಿ. ಕಂಠಿ, ಶ್ರೀ ತಿರುಪತಿ ಎಚ್. ಕುಷ್ಟಗಿ, ಶ್ರೀ ಸೋಮಶೇಖರ ಎಚ್. ಬಲಕುಂದಿ, ಶ್ರೀಮತಿ ಲಕ್ಷ್ಮೀಬಾಯಿ ಎಮ್. ಮುಕ್ಕಣ್ಣವರ, ಶ್ರೀ ದೇವಣ್ಣ ಆರ್. ಡಂಬಳ, ಶ್ರೀಮತಿ ಸುಜಾತ ಸಿ. ನಾಗರಾಳ, ಶ್ರೀಮತಿ ಶಕುಂತಲಾ ಎಸ್. ಗಂಜಿಹಾಳ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಚಂದ್ರಶೇಖರ ಎಮ್. ಕಾಮಾ ರವರು ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಶ್ರೀ ಗುರುಸಿದ್ಧೇಶ್ವರ ಸಹಕಾರ ಬ್ಯಾಂಕ್ : 42ನೇ ವಾರ್ಷಿಕ ಮಹಾಸಭೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪ್ರತಿಷ್ಠಿತ ಶ್ರೀ ಗುರುಸಿದ್ಧೇಶ್ವರ ಸಹಕಾರ ಬ್ಯಾಂಕಿನ 42ನೇ ವಾರ್ಷಿಕ ಮಹಾಸಭೆಯು ಶನಿವಾರ ದಿನಾಂಕ : 23/10/2021 ರಂದು ಸಾಯಂಕಾಲ 4.00 ಘಂಟೆಗೆ ಬ್ಯಾಂಕಿನ ಶ್ರೀ ಶ್ರೀ ಶ್ರೀ ಮಹಾಂತ ಅಪ್ಪಗಳ ಸಭಾಭವನದಲ್ಲಿ ಜರುಗಿತು.

ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಶಂಕರಣ್ಣ ಮುನವಳ್ಳಿ, ಉಪಾಧ್ಯಕ್ಷರಾದ ಶ್ರೀ ಅರವಿಂದ ಲಿಂಬಿಕಾಯಿ ಹಾಗೂ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವೀರಣ್ಣ ಕಲ್ಲೂರ, ಶ್ರೀ ಎಫ್.ಸಿ.ಭೂಸದ, ಶ್ರೀ ಲಕ್ಷ್ಮೀಕಾಂತ ಪಾಟೀಲ, ಶ್ರೀ ಮಾರುತಿ ಜಾಧವ, ಶ್ರೀ ತಿಪ್ಪಣ್ಣ ಮಜ್ಜಗಿ, ಶ್ರೀಮತಿ ಪ್ರೇಮಾ ಆರಟ್ಟಿ, ಶ್ರೀಮತಿ ಗೀತಾ ಮುಳ್ಳಳ್ಳಿ, ಶ್ರೀ ಮಂಜುನಾಥ ಮುನವಳ್ಳಿ, ಶ್ರೀ ಉಮೇಶ ಅಪ್ಪೋಜಿ ಹಾಗೂ ಶ್ರೀ ಸ್ವಾಮಿ ಮಹಾಜನಶೆಟ್ಟರ ಇವರು ಉಪಸ್ಥಿತರಿದ್ದರು.

ಬ್ಯಾಂಕಿನ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಶಂಕರಣ್ಣ ಮುನವಳ್ಳಿಯವರು ಮಹಾಸಭೆಗೆ ಆಗಮಿಸಿದ ಶೇರುದಾರ ಸದಸ್ಯರನ್ನು ಉದ್ದೇಶಿಸಿ, ಸ್ವಾಗತ ಕೋರಿದರು. ತದನಂತರ ಬ್ಯಾಂಕಿನ ಸನ್ 2020-21 ನೇ ಸಾಲಿನ ವಾರ್ಷಿಕ ವರದಿಯನ್ನು



ಮಹಾಸಭೆಗೆ ವಿವರವಾಗಿ ಮಂಡಿಸಿದರು. ಮತ್ತು ಪ್ರಸ್ತುತ ವರ್ಷದ ಮಹಾಸಭೆಯ ಎಲ್ಲಾ ವಿಷಯಗಳನ್ನು ಮಹಾಸಭೆಗೆ ಮಂಡಿಸಿದರು. ಇದನ್ನು ಸರ್ವಸದಸ್ಯರು ಸರ್ವಾನುಮತದಿಂದ ಒಪ್ಪಿ, ಅಂಗೀಕರಿಸಿದರು.

ಎಲ್ಲಾ ವಿಷಯಗಳು ಮುಗಿದ ನಂತರ, ಬ್ಯಾಂಕಿನ ಹಿರಿಯ ಸದಸ್ಯರಾದ ಶ್ರೀ ಎಚ್.ವಾಯ್. ದೇಸಾಯಿಗೌಡ ಇವರು ಸಭೆಯನ್ನು ಉದ್ದೇಶಿಸಿ ಆಡಳಿತ ಮಂಡಳಿಯವರು ಬ್ಯಾಂಕಿನ ನಿಯಮ ಹಾಗೂ ಉಪ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಈ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಶಂಕರಣ್ಣ ಮುನವಳ್ಳಿಯವರು ಸಮಾಜ ಪ್ರೀತಿ ಮಾಡುವಂಥ ಪ್ರಾಮಾಣಿಕ ವ್ಯಕ್ತಿ ಇವರ ನೇತೃತ್ವದಲ್ಲಿ ಆಯ್ಕೆಯಾದ ಆಡಳಿತ ಮಂಡಳಿ ಬ್ಯಾಂಕಿನ ಪ್ರಗತಿಯ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬ್ಯಾಂಕು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಬ್ಯಾಂಕಿನ ಪ್ರತಿಯೊಬ್ಬ ಸದಸ್ಯರು ಬ್ಯಾಂಕಿನ ಬೆಳವಣಿಗೆಯಲ್ಲಿ ಸಕ್ರಿಯ ಪಾತ್ರವಹಿಸಬೇಕು. ಪ್ರಸ್ತುತ ಆಡಳಿತ ಮಂಡಳಿಯ ಸದಸ್ಯರು ಬ್ಯಾಂಕನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆಡಳಿತ ಮಂಡಳಿಯವರು ಈ ವರ್ಷ ಶೇ.15 ರಷ್ಟು ಡಿವಿಡೆಂಡ್ ಘೋಷಿಸಿರುವುದಕ್ಕೆ ಹರ್ಷವ್ಯಕ್ತಪಡಿಸಿದರು. ವಂದನಾರ್ಪಣೆಯನ್ನು ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಅರವಿಂದ ಲಿಂಬಿಕಾಯಿ ಅವರು ಮಾಡಿದರು ಹಾಗೂ ವಾರ್ಷಿಕ ಮಹಾಸಭೆಯ ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾದ ಶ್ರೀ ಜಗದೀಶ ಎಸ್. ಕಮಡೊಳ್ಳೆಶೆಟ್ಟರ ನಿರೂಪಿಸಿದರು.

ಕ್ರಿಪ್ಟೋ ಕರೆನ್ಸಿ ಬಗ್ಗೆ ಮತ್ತೆ ಕಳವಳ ವ್ಯಕ್ತಪಡಿಸಿದ ಆರ್‌ಬಿಐ ಗವರ್ನರ್

ಮುಂಬೈ : ಕ್ರಿಪ್ಟೋಕರೆನ್ಸಿಗಳಲ್ಲಿ ವಹಿವಾಟು ನಡೆಸುತ್ತಿರುವ ಭಾರತೀಯ ಸಂಖ್ಯೆ ಕುರಿತು ವೈಭವೀಕರಿಸಲಾಗುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಈ ಮೂಲಕ ವರ್ಚುವಲ್ ಕರೆನ್ಸಿ ಕುರಿತಂತೆ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡಿರುವ ಶೇ.70ರಷ್ಟು ಹೂಡಿಕೆದಾರರು 3000 ರೂಪಾಯಿಗಿಂತ ಹೆಚ್ಚು ಹೂಡಿಕೆ ಮಾಡಿಲ್ಲ. ಆದರೆ, ಕ್ರಿಪ್ಟೋಕರೆನ್ಸಿ ಎಕ್ಸ್‌ಚೇಂಜ್‌ಗಳು ಇತ್ತೀಚೆಗೆ ಜಾಹೀರಾತು ಮೂಲಕ ಕ್ರಿಪ್ಟೋ ವಹಿವಾಟು ಅಂಕಿಸಂಖ್ಯೆ ಕುರಿತು ವೈಭವೀಕರಿಸಿವೆ. ಭಾರತದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮಂದಿ ಕ್ರಿಪ್ಟೋ ವಲಯದಲ್ಲಿ ಸಕ್ರಿಯರಾಗಿದ್ದು, ಸುಮಾರು 6 ಲಕ್ಷ ಕೋಟಿ ರೂಪಾಯಿಯಷ್ಟು ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆಯಾಗಿದೆ ಎಂದು ಎಕ್ಸ್‌ಚೇಂಜ್‌ಗಳು ಜಾಹೀರಾತುಗಳಲ್ಲಿ ಹೇಳಿಕೊಂಡಿವೆ ಎಂದಿದ್ದಾರೆ.

ಕ್ರಿಪ್ಟೋ ಕರೆನ್ಸಿಗಳ ಬಗ್ಗೆ ಮತ್ತೆ ಗಂಭೀರ ಪ್ರಶ್ನೆ

ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆಯಾಗುತ್ತಿರುವ ಪ್ರಮಾಣದಲ್ಲಿ ಖಂಡಿತವಾಗಿಯೇ ಹೆಚ್ಚಳವಾಗಿದೆ. ಆದರೆ, ಕ್ರಿಪ್ಟೋ ಎಕ್ಸ್‌ಚೇಂಜ್‌ಗಳು ಹೇಳುವ ಅಂಕಿ-ಸಂಖ್ಯೆಗಳ ಬಗ್ಗೆ ಖಚಿತತೆ ಇಲ್ಲ. ಏಕೆಂದರೆ, ನಾವು ಹೊಂದಿರುವ ಯಾವುದೇ ಮಾಹಿತಿಯು ಸಮಂಜಸವಾದ ವಿಶ್ವಾಸ ಹೊಂದಿರಬೇಕು. ಆದರೆ, ಕ್ರಿಪ್ಟೋ ಮಾರುಕಟ್ಟೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಗಮನಿಸಿದರೆ, ಇದನ್ನು ವೈಭವೀಕರಿಸಲಾಗುತ್ತಿದೆ ಎಂದು ನಾನು ಹೇಳಬಲ್ಲೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

ಸುಮಾರು ಶೇ.70ರಷ್ಟು ಅಥವಾ ಅದಕ್ಕಿಂತಲೂ ಹೆಚ್ಚಿನ ಕ್ರಿಪ್ಟೋ ಹೂಡಿಕೆದಾರರು ಸುಮಾರು 1000 ದಿಂದ 3000 ರೂಪಾಯಿ ವರೆಗಷ್ಟೇ ಹೂಡಿಕೆ ಮಾಡಿದ್ದಾರೆ. ಬಹುಶಃ ಸಾಧ್ಯವಾದಷ್ಟು ಜನರನ್ನು ಕ್ರಿಪ್ಟೋ ಎಕ್ಸ್‌ಚೇಂಜ್‌ಗಳಲ್ಲಿ ನೋಂದಾಯಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದಾಸ್ ಹೇಳಿದರು.



ಕ್ರಿಪ್ಟೋ ಕರೆನ್ಸಿಗಳ ಬಗೆಗಿನ ತಮ್ಮ ಗಂಭೀರ ಹಾಗೂ ಪ್ರಮುಖ ಕಾಳಜಿಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ ಎಂದೂ ತಿಳಿಸಿದ್ದರು. ಅಷ್ಟೇ ಅಲ್ಲದೆ, ಕ್ರಿಪ್ಟೋ ಪ್ಲಾಟ್‌ಫಾರ್ಮ್‌ಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಬಗ್ಗೆ ಕೇಂದ್ರ ಸರಕಾರವೇ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದೂ ಹೇಳಿದ್ದರು.

ಭಾರತೀಯ ಆರ್ಥಿಕತೆ ಮುಂದುವರೆಯಲು ಖಾಸಗಿ ಕ್ರಿಪ್ಟೋ ಕರೆನ್ಸಿಗಳ ಕೊಡುಗೆ ಕುರಿತು ನಮಗೆ 'ವಿಶ್ವಾಸಾರ್ಹ ಉತ್ತರಗಳು' ಬೇಕು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಕೇಳಿದ್ದರು.

ಈ ಹಿಂದೆಯೂ ಅನುಮಾನ ವ್ಯಕ್ತಪಡಿಸಿದ್ದ ದಾಸ್

ಆರ್‌ಬಿಐ ಗವರ್ನರ್ ಶಕ್ತಿಕಾಂತ್‌ದಾಸ್ ಈ ಹಿಂದೆಯೂ ಕ್ರಿಪ್ಟೋ ಕರೆನ್ಸಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಕಳೆದ ಫೆಬ್ರವರಿಯಲ್ಲಿ ದೇಶದ ಆರ್ಥಿಕತೆಯ ಸ್ಥಿರತೆ ಮೇಲೆ ಕ್ರಿಪ್ಟೋ ಕರೆನ್ಸಿಗಳು ಉಂಟು ಮಾಡಬಹುದಾದ ಅಪಾಯಗಳ ಬಗ್ಗೆಯೂ ಅವರು ಕಾಳಜಿ ವ್ಯಕ್ತಪಡಿಸಿದ್ದರು.

ಶ್ರೀ ಗುರುದೇವ ಬ್ರಹ್ಮಾನಂದ ಪಟ್ಟಣ ಸಹಕಾರ ಬ್ಯಾಂಕ್ : 23ನೇ ವಾರ್ಷಿಕ ಸರ್ವಸಾಧಾರಣ ಸಭೆ

ರಬಕವಿ : ಶ್ರೀ ಗುರುದೇವ ಬ್ರಹ್ಮಾನಂದ ಪಟ್ಟಣ ಸಹಕಾರ ಬ್ಯಾಂಕಿನ 23ನೇ ವಾರ್ಷಿಕ ಸರ್ವಸಾಧಾರಣ ಸಭೆಯು ದಿನಾಂಕ : 23.10.2021ರಂದು ಶ್ರೀ ಗುರುದೇವ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ರಬಕವಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಎ.ಜಿ.ವ್ಯಾಸ ವಹಿಸಿದ್ದರು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಬಸವರಾಜ ಸಂಗಪ್ಪಾ ಲೆಂಡಿ, ಉಪಾಧ್ಯಕ್ಷರಾದ ಶ್ರೀ ಯಮನಪ್ಪಾ ಅರ್ಜುನಪ್ಪಾ ತುಂಗಗಳ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸ್ವಾಗತ ಭಾಷಣ ಹಾಗೂ ಪ್ರಾಸ್ತಾವಿಕ ನುಡಿಯಲ್ಲಿ ಬ್ಯಾಂಕಿನ ಪ್ರಗತಿ, ಮುಂದಿನ ವರ್ಷದಲ್ಲಿ ಕೈಗೊಳ್ಳುವ ಯೋಜನೆಗಳು ಪ್ರಸಕ್ತ ಸಾಲಿನ ಲಾಭಗಳಿಗೆ ಕುರಿತು ಸವಿಸ್ತಾರವಾಗಿ ವಿವರಣೆಯನ್ನು ವ್ಯವಸ್ಥಾಪಕರು ತಿಳಿಸಿದರು. ಭಾರತೀಯ ರಿಜರ್ವ್ ಬ್ಯಾಂಕಿನ ಅನುಮತಿಯ ಮೇರೆಗೆ 2020-21ನೇ ಸಾಲಿನ ಲಾಭಾಂಶ ವಿತರಿಸುವುದಾಗಿ ತಿಳಿಸಿದರು.



ಅಕ್ಟೋಬರ್ ತಿಂಗಳಲ್ಲಿ ಹೆಚ್ಚು ಜಿಎಸ್‌ಟಿ ಸಂಗ್ರಹ

ಅಕ್ಟೋಬರ್ 2021ರ ತಿಂಗಳ ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯ ಸಂಗ್ರಹವು ರೂ.130 ಲಕ್ಷ ಕೋಟಿಗಿಂತ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿದೆ. ಇದು ಇದುವರೆಗೆ ಸಂಗ್ರಹಿಸಿದ ಎರಡನೇ ಅತಿ ಹೆಚ್ಚು ಜಿಎಸ್‌ಟಿ ಆದಾಯವಾಗಿದೆ.

“ಅಕ್ಟೋಬರ್ 2021ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು ರೂ.1,30,127 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ (ಕೇಂದ್ರ ಸರಕು ಮತ್ತು ಸೇವಾ ತೆರಿಗೆ) ರೂ.23,861 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸರಕು ಮತ್ತು ಸೇವಾ ತೆರಿಗೆ) ರೂ.30,421 ಕೋಟಿ ರೂ. ಮತ್ತು ಐಜಿಎಸ್‌ಟಿ (ಸಮಗ್ರ ಸರಕು ಮತ್ತು ಸೇವಾ ತೆರಿಗೆ) ರೂ.67,361 ಕೋಟಿ ಮತ್ತು ಸೆಸ್ ರೂ.8484 ಕೋಟಿ ರೂ. ಆಗಿದೆ” ಎಂದು ಸರ್ಕಾರ ತಿಳಿಸಿದೆ.

“ಸರ್ಕಾರವು ಐಜಿಎಸ್‌ಟಿಯಿಂದ ಸಿಜಿಎಸ್‌ಟಿಗೆ ರೂ.27,310 ಕೋಟಿ ರೂ., ಎಸ್‌ಜಿಎಸ್‌ಟಿಗೆ ರೂ.22,394 ಕೋಟಿ ರೂ.ಗಳನ್ನು ನಿಯಮಿತ ಪಾವತಿ



ಮಾಡಲಿದೆ. ಅಕ್ಟೋಬರ್ 2021ರ ನಿಯಮಿತ ಪಾವತಿಯ ನಂತರ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್‌ಟಿಗೆ ರೂ. 51,171 ಕೋಟಿ ರೂ. ಮತ್ತು ಎಸ್‌ಜಿಎಸ್‌ಟಿಗೆ ರೂ. 52,815 ಕೋಟಿ ರೂ. ಆಗಿದೆ” ಎಂದು ಹಣಕಾಸು ಸಚಿವಾಲಯ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಅಕ್ಟೋಬರ್ 2021ರ ಜಿಎಸ್‌ಟಿ ಆದಾಯವು ಕಳೆದ ವರ್ಷಕ್ಕಿಂತ ಶೇ.24ರಷ್ಟು ಹೆಚ್ಚಾಗಿದೆ. 2019-20ಕ್ಕೆ ಹೋಲಿಸಿದರೆ ಶೇ.36ಕ್ಕಿಂತ ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. “ಈ ತಿಂಗಳಲ್ಲಿ (ಅಕ್ಟೋಬರ್ 2021), ಸರಕುಗಳ ಆಮದು ಆದಾಯವು ಶೇಕಡಾ 39ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ ಬಂದ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇ.19 ರಷ್ಟು ಹೆಚ್ಚಾಗಿದೆ” ಎಂದು ತಿಳಿಸಿದೆ.

ನಿಮ್ಮ ಮೊಬೈಲ್‌ನಲ್ಲಿ ಇದೆಲ್ಲವನ್ನೂ ಇಡಲೇಬೇಡಿ : ಎನ್‌ಐಐನಿಂದ ಎಚ್ಚರಿಕೆ

ಎಸ್‌ಬಿಐ ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಜನರಿಗೆ ವಂಚನೆಯನ್ನು ತಪ್ಪಿಸುವುದು ಹೇಗೆ ಎಂದು ತಿಳಿಸಿರುವುದು ಮಾತ್ರವಲ್ಲದೇ, ಆನ್‌ಲೈನ್ ಬ್ಯಾಂಕ್ ಸಂಬಂಧಿತ ಸುರಕ್ಷಿತ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಿದೆ. ಆನ್‌ಲೈನ್ ವಂಚನೆಯನ್ನು ತಡೆಯುವ ದೃಷ್ಟಿಯಿಂದ ಎಸ್‌ಬಿಐ ನೀಡಿರುವ ನಾಲ್ಕು ಸೂಚನೆಗಳು ಈ ಕೆಳಕಂಡಂತಿವೆ.

ಇಂದಿನ ಆನ್‌ಲೈನ್ ದಿನಗಳಲ್ಲಿ ಬ್ಯಾಂಕ್ ಖಾತೆಗಳು ಸೈಬರ್ ದಾಳಿಗೆ ಒಳಗಾಗುತ್ತಿದ್ದು, ಹೆಚ್ಚುತ್ತಿರುವ ಆನ್‌ಲೈನ್ ವಂಚನೆಯನ್ನು ತಡೆಯುವ ದೃಷ್ಟಿಯಿಂದ ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ SBI (ಎಸ್‌ಬಿಐ-ಸ್ಕೀಟ್ ಬ್ಯಾಂಕ್ ಆಫ್ ಇಂಡಿಯಾ) ತನ್ನ ಗ್ರಾಹಕರಿಗೆಲ್ಲರೂ ಎಚ್ಚರಿಕೆ ನೀಡಿದೆ. ಎಸ್‌ಬಿಐ ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಜನರಿಗೆ ವಂಚನೆಯನ್ನು ತಪ್ಪಿಸುವುದು ಹೇಗೆ ಎಂದು ತಿಳಿಸಿರುವುದು ಮಾತ್ರವಲ್ಲದೇ, ಆನ್‌ಲೈನ್ ಬ್ಯಾಂಕ್ ಸಂಬಂಧಿತ ಸುರಕ್ಷಿತ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಿದೆ. ಆನ್‌ಲೈನ್ ವಂಚನೆಯನ್ನು ತಡೆಯುವ ದೃಷ್ಟಿಯಿಂದ ಎಸ್‌ಬಿಐ ನೀಡಿರುವ ನಾಲ್ಕು ಸೂಚನೆಗಳು ಈ ಕೆಳಕಂಡಂತಿವೆ.

1. ಮಾಹಿತಿಯನ್ನು ಮೊಬೈಲ್ ನಲ್ಲಿ ಸೇವ್ ಮಾಡಬಾರದು:

ಎಸ್‌ಬಿಐ ವೆಬ್‌ಸೈಟ್ ಮೂಲಕ ಸೂಚಿಸಿರುವ ಪ್ರಕಾರ, ದೇಶಾದ್ಯಂತ ವಂಚನೆಯ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ತನ್ನ ಗ್ರಾಹಕರು ಅವರ ಖಾತೆಗೆ ಸಂಬಂಧಿಸಿದ ಮಾಹಿತಿಯನ್ನು ಮೊಬೈಲ್ ನಲ್ಲಿ ಸೇವ್ ಮಾಡಬಾರದು. ಅದರಲ್ಲೂ ಎಟಿಎಂ ಕಾರ್ಡ್ ಪಿನ್ ನಂಬರ್, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಪಿನ್ ವಿವಿಧ ಅಥವಾ ಎಟಿಎಂ ವಿವರಗಳನ್ನು ಮೊಬೈಲ್ ನಲ್ಲಿ ಸೇವ್ ಮಾಡುವವರು ಈ ಎಲ್ಲ ವಿಷಯಗಳನ್ನು ಕೂಡಲೇ ಡಿಲೀಟ್ ಮಾಡಬೇಕು, ಇಲ್ಲದಿದ್ದರೆ ನಿಮ್ಮ ಡೇಟಾ ಲೀಕ್ ಆಗಬಹುದು ಎಂದು ಎಚ್ಚರಿಸಿದೆ.

2 ಆನ್‌ಲೈನ್ ಬ್ಯಾಂಕಿಂಗ್ ವಿವರಗಳನ್ನು ಉಳಿಸಬೇಡಿ

ಗ್ರಾಹಕರು ತಮ್ಮ ಆನ್‌ಲೈನ್ ಬ್ಯಾಂಕಿಂಗ್ ವಿವರಗಳನ್ನು ಮೊಬೈಲ್ ಅಥವಾ ಲ್ಯಾಪ್ಟಾಪ್‌ನಲ್ಲಿ ಎಂದಿಗೂ ಉಳಿಸಬಾರದು ಎಂದು ಎಸ್‌ಬಿಐ ಎಚ್ಚರಿಸಿದೆ.

ಏಕೆಂದರೆ ಹೀಗೆ ಮಾಡುವುದರಿಂದ ಅಪರಾಧಿಗಳು ನಿಮ್ಮ ಸಿಸ್ಟಮ್ ಅನ್ನು ಹ್ಯಾಕ್ ಮಾಡಬಹುದು ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದು. ಅವರು ತಪ್ಪಾಗಿ ಬಳಸಬಹುದು. ನೀವು ಸಮಯಕ್ಕೆ ಗಮನ ಕೊಡದಿದ್ದರೆ, ನಿಮ್ಮ ಬ್ಯಾಂಕ್ ಖಾತೆಯನ್ನು ಖಾಲಿ ಮಾಡಬಹುದು. ಆದ್ದರಿಂದ, ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಪಾಸ್‌ವರ್ಡ್, ಎಟಿಎಂ ಕಾರ್ಡ್ ಸಂಖ್ಯೆ ಇತ್ಯಾದಿಗಳನ್ನು ಎಳೆಯುವ ಮೂಲಕ ನಿಮ್ಮ ಚಿತ್ರವನ್ನು ಉಳಿಸಬೇಡಿ. ಈ ಎಲ್ಲಾ ಮಾಹಿತಿಯನ್ನು ಗೌಪ್ಯವಾಗಿಡಿ ಎಂದು ತಿಳಿಸಿದೆ.

3. ಎಟಿಎಂ ಕಾರ್ಡ್ ಮಾಹಿತಿಯನ್ನು ಹಂಚಿಕೊಳ್ಳಬೇಡಿ:

ಯಾರಾದರೂ ನಿಮ್ಮನ್ನು ಎಟಿಎಂ ಕಾರ್ಡ್ ಬಗ್ಗೆ ಮಾಹಿತಿ ಕೇಳಿದರೆ ಅಥವಾ ನಿಮ್ಮ ಸಹಾಯದ ಮೂಲಕ ಕಾರ್ಡ್ ಅನ್ನು ಪಡೆಯಲು ಪ್ರಯತ್ನಿಸಿದ ವ್ಯಕ್ತಿಯೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬೇಡಿ, ಏಕೆಂದರೆ ಆ ವ್ಯಕ್ತಿಯು ನಿಮ್ಮ ಎಟಿಎಂ ಚಿತ್ರವನ್ನು ತೆಗೆದುಕೊಳ್ಳುವ ಮೂಲಕ ಅಥವಾ ನೋಡುವ ಮೂಲಕ ಅದನ್ನು ಕ್ಲೋನ್ ಮಾಡಬಹುದು. ಇದು ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಖಾಲಿ ಮಾಡಬಹುದು. ಆದ್ದರಿಂದ ಯಾವಾಗಲೂ ಇಂತಹ ವಿಷಯಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ಎಂದು ಸೂಚಿಸಿದೆ.

4. ಸೈಬರ್ ಕಿಫೆಗಳನ್ನು ಬಳಸಬೇಡಿ

ಮೊಬೈಲ್‌ನಲ್ಲಿ ನೆಟ್ ಇಲ್ಲದಿರುವುದರಿಂದ ಜನರು ಕೆಲವು ಪ್ರಮುಖ ಬ್ಯಾಂಕ್ ಕಾರ್ಯಗಳನ್ನು ನಿಭಾಯಿಸಲು ಅನೇಕ ಬಾರಿ ಸೈಬರ್ ಕಿಫೆಗಳಿಗೆ ಹೋಗುತ್ತಾರೆ. ಅವರು ಅಲ್ಲಿನ ಸಾರ್ವಜನಿಕ ಅಂತರ್ಜಾಲವನ್ನು ಬಳಸಿಕೊಂಡು ತಮ್ಮ ಬ್ಯಾಂಕಿಂಗ್ ಕೆಲಸವನ್ನು ನಿಭಾಯಿಸುತ್ತಾರೆ, ಆದರೆ ಹಾಗೆ ಮಾಡುವುದು ಸುರಕ್ಷಿತವಲ್ಲ, ಏಕೆಂದರೆ ಅಂತಹ ಸ್ಥಳಗಳಿಂದ ಮಾಡಿದ ಹಣದ ವಹಿವಾಟು ನಿಮ್ಮನ್ನು ಹ್ಯಾಕ್ ಮಾಡಲು ಕಾರಣವಾಗಬಹುದು. ಇದರಿಂದಾಗಿ ಡೇಟಾ ಸೋರಿಕೆಯ ಅಪಾಯವು ಹೆಚ್ಚು. ಆದ್ದರಿಂದ, ಸಾರ್ವಜನಿಕ ಇಂಟರ್ನೆಟ್ ಅನ್ನು ಬಳಸಬೇಡಿ ಎಂದು ಸೂಚಿಸಿದೆ.

ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ : ಸಚಿವ ಎಸ್.ಟಿ. ಸೋಮಶೇಖರ್



ಬೆಂಗಳೂರು : ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಗೆ ಈ ಯೋಜನೆ ಸಂಜೀವಿನಿಯಾಗಲಿದೆ.

ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಶೇ.10ರಷ್ಟು ಬೆಳವಣಿಗೆ ಕಾಣಲಿವೆ ಗೃಹ ಹಣಕಾಸು ಕಂಪನಿಗಳು : ಐಸಿಆರ್‌ಎ

ಮುಂಬೈ : ಗೃಹ ಹಣಕಾಸು ಕಂಪನಿಗಳು (ಎಚ್‌ಎಫ್‌ಎಸ್) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.8 ರಿಂದ ಶೇ.10ರಷ್ಟು ಬೆಳವಣಿಗೆ ಕಾಣುವ ಸಾಧ್ಯತೆ ಇದೆ ಎಂದು ರೇಟಿಂಗ್ ಸಂಸ್ಥೆ ಐಸಿಆರ್‌ಎ ಹೇಳಿದೆ.

ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ಆರ್ಥಿಕತೆಯಲ್ಲಿನ ಚೇತರಿಕೆಯಿಂದಾಗಿ ಈ ಪ್ರಮಾಣದ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಅದು ತಿಳಿಸಿದೆ. ಕೋವಿಡ್‌ನ ಎರಡನೇ ಅಲೆಯಿಂದಾಗಿ ಈ ಕಂಪನಿಗಳ ಸಾಲ ವಿತರಣೆ ಮತ್ತು ಸಂಗ್ರಹದ ಮೇಲೆ ಪರಿಣಾಮ ಉಂಟಾಗಿತ್ತು. ಹೀಗಾಗಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಈ ಕಂಪನಿಗಳು ಶೂನ್ಯ ಪ್ರಗತಿ ಕಂಡಿದ್ದವು ಎಂದು ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ಹೇಳಿದೆ. ಜೂನ್ ಅಂತ್ಯದ ವೇಳೆಗೆ ಸಾಲ ಸಂಗ್ರಹ ಸಾಮರ್ಥ್ಯ ಚೇತರಿಸಿಕೊಂಡಿದ್ದು, ಎರಡನೇ ತ್ರೈಮಾಸಿಕದಲ್ಲಿ ಇನ್ನಷ್ಟು ಸುಧಾರಣೆ ಕಂಡುಬಂದಿದೆ ಎಂದು ಅದು ತಿಳಿಸಿದೆ.

ಉದ್ಯಮದಲ್ಲಿ ಆರೋಗ್ಯಕರ ಬೆಳವಣಿಗೆ ಕಂಡುಬರುತ್ತಿದೆ. ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ. ದೇಶದಲ್ಲಿ ಕೋವಿಡ್ ಲಸಿಕೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಾಲ ವಿತರಣೆಯಲ್ಲಿ ಪ್ರಗತಿ ಮತ್ತು ಸಾಲ ಸಂಗ್ರಹ ಸಾಮರ್ಥ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಮಾರ್ಚ್ 31ರ ವೇಳೆಗೆ ಶೇ.2.9ರಷ್ಟು ಇದ್ದಿದ್ದು ಜೂನ್ 30ರ ವೇಳೆಗೆ ಶೇ.3.6ರಕ್ಕೆ ಏರಿಕೆ ಆಗಿದೆ ಎಂದು ವರದಿಯಲ್ಲಿ ತಿಳಿಸಿದೆ.



ನಿಮ್ಮ ಪ್ರಶ್ನೆ ನಮ್ಮ ಉತ್ತರ



» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.

ತಿದ್ದುಪಡಿಯಲ್ಲಿ ಈ ಮೇಲಿನ ಉಪ ಪ್ರಕರಣದ ಅಂಶವನ್ನು ಸೇರಿಸಿಲ್ಲ. ಈ ಬಗ್ಗೆ ಸ್ಪಷ್ಟೀಕರಣ ನೀಡಲು ಕೋರಲಾಗಿದೆ.

– ಟೆಕ್ಸ್ಟ್‌ಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ : ಮಹಾಮಂಡಳವು ತಯಾರಿಸಿದ ತಿದ್ದುಪಡಿಗಳು ಮಹಾಮಂಡಳದ ಮಾದರಿ ಉಪವಿಧಿಗಳಿಗೆ ಅನುಗುಣವಾಗಿದೆ. ಮಾದರಿ ಉಪವಿಧಿಯ ಸಂಖ್ಯೆ 21 (1)(ಡಿ)ರಲ್ಲಿ ಈ ರೀತಿ ಉಲ್ಲೇಖಿಸಲಾಗಿದೆ. “ಬ್ಯಾಂಕಿನ ಸದಸ್ಯನಾಗಿರುವ ಯಾವುದೇ ವ್ಯಕ್ತಿಯು ಕಾಯ್ದೆ 17ರಲ್ಲಿ ತಿಳಿಸಿರುವಂತೆ ಸದಸ್ಯನಾಗಿ ಮುಂದುವರೆಯಲು ಅನರ್ಹನಾದರೆ ಆತನ ಸದಸ್ಯತ್ವವು ಕೂಡಲೇ ಅಂತ್ಯವಾಗತಕ್ಕದ್ದು”. ಉಪವಿಧಿಯಲ್ಲಿ ಕಾಯ್ದೆ ಕಲಂ 17ರಲ್ಲಿ ನಮೂದಿಸಿರುವ ಆರು ಬಗೆಯ ಅನರ್ಹತೆಗಳನ್ನು ಪ್ರತ್ಯೇಕವಾಗಿ ಉಲ್ಲೇಖಿಸಿಲ್ಲದಿರುವುದರಿಂದ, ನಮ್ಮ ಅಭಿಪ್ರಾಯದಲ್ಲಿ ಕಾಯ್ದೆ ಕಲಂ 17(2ಎ)ಗೆ ಪ್ರತಿಯೋಜಿಸಲಾದ ತಿದ್ದುಪಡಿಯನ್ನು ಉಪವಿಧಿಯಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸುವ ಅವಶ್ಯಕತೆಯಿಲ್ಲ. ನಿಮ್ಮ ಬ್ಯಾಂಕಿನ ಉಪವಿಧಿಯಲ್ಲಿ ಎಲ್ಲಾ ಅನರ್ಹತೆಗಳನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದರೆ, ಸೂಕ್ತ ಸ್ಥಳದಲ್ಲಿ ತಿದ್ದುಪಡಿಯನ್ನು ಮಾಡಿ.

01. ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಕಾಯ್ದೆಯ ಕಲಂ 17(2-ಎ)ಗೆ ಇತ್ತೀಚೆಗೆ ತಿದ್ದುಪಡಿಯಾಗಿದ್ದು, ಒಬ್ಬ ವ್ಯಕ್ತಿಯು ಒಂದೇ ವ್ಯವಹಾರ ನಡೆಸುತ್ತಿರುವ ಎರಡು ಅಥವಾ ಹೆಚ್ಚಿನ ಸಹಕಾರ ಸಂಘಗಳಲ್ಲಿ ಸದಸ್ಯನಾಗಿರುವುದು ಕಂಡುಬಂದಲ್ಲಿ ಈ ತಿದ್ದುಪಡಿಯಾದ ದಿನಾಂಕದಿಂದ 90ದಿನಗಳ ಅವಧಿಯ ಒಳಗಾಗಿ ಆತ ಯಾವುದೇ ಒಂದು ಸಂಘದಲ್ಲಿ ಸದಸ್ಯತ್ವ ಉಳಿಸಿಕೊಳ್ಳಲು ತೀರ್ಮಾನ ತೆಗೆದುಕೊಳ್ಳಬೇಕು, ಅದಕ್ಕೆ ವಿಫಲನಾದರೆ ಆತ ಹೊಸದಾಗಿ ಯಾವ ಸಹಕಾರ ಸಂಘಕ್ಕೆ ಸೇರಿರುವನೋ ಅದರ ಸದಸ್ಯತ್ವವು ನಿಂತು ಹೋಗುವುದೆಂದು ಭಾವಿಸತಕ್ಕದ್ದು. ಮಹಾಮಂಡಳ ಕಳುಹಿಸಿರುವ ಮಾದರಿ ಉಪವಿಧಿಗಳ



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಪುನೀತ್ ರಾಜ್‌ಕುಮಾರ್ ಅವರ ಎರಡು ಕಣ್ಣುಗಳಲ್ಲಿನ ಕಪ್ಪು ಗುಡ್ಡೆಯನ್ನು ನಾಲ್ವರಿಗೆ ಈಗಾಗಲೇ ಕಸಿ ಮಾಡಲಾಗಿದ್ದು, ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಇದೀಗ ಅಪ್ಪು ಅವರ ಕಣ್ಣುಗಳಲ್ಲಿನ ಬಿಳಿ ಭಾಗದಲ್ಲಿರುವ ಸ್ಲೈಮ್ ಸೆಲ್‌ನಿಂದ ಹಲವರಿಗೆ ದೃಷ್ಟಿ ನೀಡಬಹುದಾಗಿದೆ.
- ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕೃಷ್ಣ ಹಾಜರಪ್ಪರ ನ್ಯೂಪಡ್ಡುವಿನಲ್ಲಿರುವ ಮನೆಗೆ, ಅಂಕೋಲಾ ತಾಲೂಕಿನ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ 'ವ್ಯಕ್ತಮಾತೆ' ತುಳಸಿ ಗೌಡ ತನ್ನ ಸೊಸೆ ಹಾಗೂ ಮೊಮ್ಮಕ್ಕಳೊಂದಿಗೆ ಭೇಟಿ ನೀಡಿದ ಅವರನ್ನು ಹಾಜರಪ್ಪ ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
- ಬೆಂಗಳೂರಿನಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತದ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ ದೇಶದ 89 ನಗರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಹಾಗೂ ಸಾವು ನೋವಿನ ಸಂಖ್ಯೆಯೂ ಬೆಂಗಳೂರಿನಲ್ಲೇ ಅತ್ಯಧಿಕವಾಗಿದೆ.
- ಬೆಂಗಳೂರಿನಲ್ಲಿ ಹಸು ಸಾಕಿಕೊಂಡು ತಿಂಗಳಿಗೆ ಕೇವಲ 2,000 ರೂ.

ದುಡಿಯುವ ಬಡಪಾಯಿ ದನಗಾಹಿಯೊಬ್ಬನಿಗೆ ರೂ.40 ಲಕ್ಷ ಸರಕು ಮತ್ತು ಸೇವಾ ತೆರಿಗೆ ಪಾವತಿಸುವಂತೆ ನೋಟಿಸ್ ಬಂದಿದೆ.

- ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ತಿಳಿಸಿದೆ.
- ಮಣಿಪುರದಲ್ಲಿ ಸೇನಾ ಬೆಂಗಳಾವಲು ವಾಹನದ ಮೇಲೆ ಉಗ್ರರ ದಾಳಿ ನಡೆದಿದ್ದು, ಸೇನಾಧಿಕಾರಿ, ಅವರ ಪತ್ನಿ ಮತ್ತು ಮಗ ಸೇರಿದಂತೆ 6 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
- ಯಲಹಂಕದ ರೈತ ಅಶೋಕ ಅವರ ತೋಟದ ಒಂದು ಬಾಳೆ ಗಿಡದಲ್ಲಿ 70 ಕೆ.ಜಿ ತೂಕದ ಬಾಳೆಗೊನೆ ಬೆಳೆದಿದ್ದಾರೆ. ರೈತನ ಸಾಧನೆ ಗುರುತಿಸಿರುವ ತೋಟಗಾರಿಕೆ ಇಲಾಖೆ, ಗಿಡದ ಸಮೇತ ಬಾಳೆಗೊನೆಯನ್ನು ಕೃಷಿಮೇಳದಲ್ಲಿ ಪ್ರದರ್ಶನಕ್ಕೆ ಇರಿಸಿದೆ.

ಹಿ ದು ಗ ರ ಅ ನಿ ಸಿ ಕೆ . . .



ಸಂಪೂರ್ಣವಾಗಿ ವಿಫಲವಾಗಿದೆ : ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದ್ದರೂ ಜನರಲ್ಲಿ ಇರುವ ನಗದು ಪ್ರಮಾಣ ಈಗಲೂ ಸಾರ್ವಕಾಲಿಕ ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಈಗ ಜನರಲ್ಲಿ ಇರುವ ನಗದು ಪ್ರಮಾಣವು 28.30 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ಸುಮಾರು ಶೇಕಡ 57.48 ರಷ್ಟು ಏರಿಕೆಯನ್ನು ಕಂಡಿದೆ. ಇದರರ್ಥ, ಭಯೋತ್ಪಾದನೆ, ಕಾಳಧನ, ನಕಲಿ ನೋಟು ಚಲಾವಣೆ ಇಲ್ಲವಾಗಿಸುವುದು ಹೀಗೆ ಎಲ್ಲವೂ ಸಂಪೂರ್ಣವಾಗಿ ವಿಫಲವಾಗಿದೆ ಎಂದಾಗುತ್ತದೆ.

► ಸುಧಾಕರ ದೀಕ್ಷಿತ್, ಬೆಂಗಳೂರು

ಆಘಾತಕರವಾಗಿ ಕಾಣಿಸುತ್ತದೆ : ಕೋವಿಡ್ ಸಂಕಷ್ಟದಿಂದಾಗಿ ಜನರ ಸರ್ಕಾರದ ಕೆಲ ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುವುದು ಸಹಜವಾಗಿದೆ. ಆದರೆ ಕಳೆದ ಕೇಂದ್ರ ಬಜೆಟ್‌ನಲ್ಲಿ ಒಂದಷ್ಟು ವಿನಾಯಿತಿಗಳನ್ನು ಹಿಂಪಡೆಯಲಾಗಿತ್ತು. ಜನರು ಇನ್ನೂ ಸಂಕಷ್ಟದಿಂದ ಹೊರ ಬಂದಿಲ್ಲ ಆದರೆ, ಮುಂಬರುವ ಬಜೆಟ್‌ನಲ್ಲಿ ಉಳಿದ ವಿನಾಯಿತಿಗಳಿಗೂ ಬ್ರೇಕ್ ಬೀಳಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದು ಆಘಾತಕರವಾಗಿ ಕಾಣಿಸುತ್ತದೆ.

► ಮಲ್ಲಪ್ಪ ಶೆಟ್ಟರ್, ಧಾರವಾಡ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,

ಮುಖ್ಯ ಕಾರ್ಯನಿರ್ವಹಣಾಧಿಕಾರಿ,

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ

ಬ್ಯಾಂಕುಗಳ ಮಹಾಮಂಡಳ ನಿ.,

ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore – 560027.